

ಕರ್ನಾಟಕ ಸರ್ಕಾರ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರವರ ಕಛೇರಿ

ಜಿಲ್ಲಾ ಪಂಚಾಯತ್ ರಾಯಬಾಗ, ಬೆಳಗಾವಿ ಜಿಲ್ಲೆ

ಮಾಹಿತಿ ಹಕ್ಕು ಅಧಿನಿಯಮ 2005 ರ ಪ್ರಕರಣ 4(1)ಬಿ ಅಡಿಯಲ್ಲಿ ಸ್ವ ಇಚ್ಛಾ ಪ್ರಕಟಣೆ
2016-17 ನೇ ಸಾಲು


ಗೋಕಾಕ ತಾಲ್ಲೂಕಿನಲ್ಲಿರುವ ಒಟ್ಟು ಹೋಬಳಿಕೇಂದ್ರಗಳು-3

- 1.ರಾಯಬಾಗ
2. ಕುಡಚಿ

ಕುಡಚಿ ಹೋಬಳಿಯು ರಾಯಬಾಗ ತಾಲ್ಲೂಕಿಗೆ ಸೇರಿದ್ದರೂ ವಿಧಾನಸಭಾ ಕ್ಷೇತ್ರ ಪ್ರತ್ಯೇಕವಾಗಿರುತ್ತದೆ.

1. ರಾಯಬಾಗ ಸ್ಥಳೀಯ
2. ಕುಡಚಿ ಹೋಬಳಿಯು ತಾಲ್ಲೂಕು ಕೇಂದ್ರದಿಂದ ಸುಮಾರು 18 ಕಿ.ಮೀ ದೂರ ಇರುತ್ತದೆ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ್ ರಾಯಚೂರು ಕಛೇರಿಯ ಸಿಬ್ಬಂದಿ ವಿವರ



ತಾಂತ್ರಿಕ ಸಹಾಯಕರು -	1	ಕೇಂದ್ರ ಸ್ಥಾನ
ಸಹಾಯಕ ತೋಟಗಾರಿಕೆ ಅಧಿಕಾರಿ - 1		ರಾಯಚೂರು
ಸಹಾಯಕ ತೋಟಗಾರಿಕೆ ಅಧಿಕಾರಿ - 2		ಕುಡಚಿ

4(ಬಿ)(I) ಹಿರಿಮುಕ್ತ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ರಾಯಬಾಗ ರವರ ಕರ್ತವ್ಯ ಹಾಗೂ ಜವಾಬ್ದಾರಿಗಳು

1. ಕಛೇರಿ ಅಧೀನದಲ್ಲಿ ಬರುವ ಬಟವಡೆ ಅಧಿಕಾರಿಗಳಿಗೆ / ಸಿಬ್ಬಂದಿಯವರಿಗೆ ಆಡಳಿತ ಮತ್ತು ತಾಂತ್ರಿಕ ಹಾಗೂ ಆಬಿವೃದ್ಧಿ ಕೆಲಸಕ್ಕೆ ಸಲಹೆ ಸೂಚನೆ ನೀಡುವುದು.
2. ಕಾಲಕಾಲಕ್ಕೆ ಇಲಾಖಾ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅವಶ್ಯಕ ಸಲಹೆ ಸೂಚನೆಗಳನ್ನು ಅಧೀನ ಅಧಿಕಾರಿಗಳಿಗೆ ನೀಡುವುದು.
3. ಕ್ಷೇತ್ರದ ಸಿಬ್ಬಂದಿಯವರಿಗೆ MPIC ಮೋಜನೆಗಳ ಗುರಿ ಸಾಧಿಸಲು ಮಾರ್ಗದರ್ಶನ ನೀಡುವುದು.
4. ಪ್ರತಿ ತಿಂಗಳು ಮಾಸಿಕ ಅಧಿಕಾರಿ / ಸಿಬ್ಬಂದಿಗಳ ಸಭೆ ನಡೆಸಿ ಗುರಿ ಸಾಧನೆ ಬಗ್ಗೆ ಪರಿಶೀಲಿಸುವುದು.
5. ಈ ಕಛೇರಿಯ ಎಲ್ಲಾ ಯೋಜನೆಗಳ ಬಿಲ್ಲುಗಳನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಹಾಗೂ ಆಡಳಿತ, ಲೆಕ್ಕ ತಾಂತ್ರಿಕ ವಿಭಾಗದ ಕೆಲಸಗಳನ್ನು ನಿರ್ವಹಿಸಲು ಅಧೀನ ಸಿಬ್ಬಂದಿಗೆ ಮಾರ್ಗದರ್ಶನ ನೀಡುವುದು..
6. ಪ್ರವಾಸದ ಸಮಯದಲ್ಲಿ ಕ್ಷೇತ್ರಗಳ: ಸಸ್ಯಾಗಾರಗಳ ತಪಾಸನೆ ಹಾಗೂ ತಾಂತ್ರಿಕ ಸಲಹೆ ಸೂಚನೆ ನೀಡುವುದು.
7. ತೋಟಗಾರಿಕೆ ನಿರ್ದೇಶಕರು: ಮೇಲಾಧಿಕಾರಿಗಳಿಂದ ಬರುವ ಸಲಹೆ ಸೂಚನೆ ಪಾಲಿಸುವುದು ಹಾಗೂ ಅವರಿಂದ ಬಂದ ಪತ್ರಗಳನ್ನು ಅಧೀನ ಅಧಿಕಾರಿಗಳ / ಸಿಬ್ಬಂದಿಯವರ ಗಮನಕ್ಕೆ ತರುವುದು.
8. ಅಧೀನ ಅಧಿಕಾರಿಗಳ ತಾಂತ್ರಿಕ: ಆಡಳಿತ: ಹಣಕಾಸಿನ: ವಿವಿಧ ಚಟುವಟಿಕೆಗಳನ್ನು ಪರಿಶೀಲಿಸುವುದು.
9. ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಜಿ.ಪಂ ರವರು ನಿರ್ದೇಶಿಸಿದ ಸಲಹೆ ಸೂಚನೆ ಪಾಲಿಸಿ ಕರ್ತವ್ಯ ನಿರ್ವಹಿಸುವುದು.
10. ಸಾರ್ವಜನಿಕರಿಗೆ ತೋಟಗಾರಿಕೆ ಮಾಹಿತಿ ನೀಡಲಾಗುವುದು.
11. ವಾರ್ಷಿಕವಾಗಿ ಕೊಟ್ಟಿರುವ ಅನುದಾನವನ್ನು ನಿಗದಿತ ವೇಳೆಗೆ ಖರ್ಚು ಮಾಡಿ ಕಾಲಕಾಲಕ್ಕೆ ಖರ್ಚಿನ ತ:ಖ್ತ ಸಲ್ಲಿಸುವುದು.
12. ತಾಲ್ಲೂಕಿನ ರಾಜ್ಯವಲಮು MPIC ಮೋಜನೆಗಳ ಹಾಗೂ RKVY ಮೋಜನೆ NREGS & NHM ಮೋಜನೆಗಳ ಅನುಷ್ಠಾನಗೊಳಿಸಿ ಪ್ರಗತಿ ವರದಿಗಳನ್ನು ಕ್ರೋಢೀಕರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು.
13. ಅಡಿಟ್ ಬಗ್ಗೆ: ಇಲಾಖಾ ಆಂತರಿಕ ಲೆಕ್ಕ ತಪಾಸಣೆ: ಎಜಿ ಅಡಿಟ್ ಕಂಡಿಕೆಗಳಿಗೆ ಅನುಸರಣಾ ವರದಿ ಸಲ್ಲಿಸುವುದು
14. ಇಲಾಖಾ ಪ್ರಯೋಗಾಲಯಗಳ ಮೋಜನೆಯ MPIC ತಯಾರಿಸಿ ಆರ್ಥಿಕ ಮತ್ತು ಬೌತಿಕ ಗುರಿಗಳನ್ನು ಅನುಷ್ಠಾನಗೊಳಿಸುವುದು. ಹಾಗೂ ಪ್ರಗತಿ ವರದಿಗಳನ್ನು ಸಲ್ಲಿಸುವುದು.
15. ನಿಗದಿತ ಸಮಯಕ್ಕೆ ಸಿಬ್ಬಂದಿಗಳ ಕಾರ್ಯನಿರ್ವಹಣಾ ವರದಿಯನ್ನು ಸಲ್ಲಿಸುವುದು.

4(ಬಿ)(II): ಅಧಿಕಾರಿ:ನೌಕರುಗಳ ಅಧಿಕಾರ ಮತ್ತು ಕರ್ತವ್ಯಗಳು

1).ತೋಟಗಾರಿಕೆ ಸಹಾಯಕರು: ತೋಟಗಾರಿಕೆ ಪ್ರಯೋಗಾಲಯ, ಕ್ಷೇತ್ರ :ಸಸ್ಯಾಗಾರಗಳಲ್ಲಿ ನಿಗದಿಪಡಿಸಿದ ಗುರಿಯಂತೆ ಆರ್ಥಿಕ ಭೌತಿಕ ಸಾಧನೆ ಮಾಡುವುದು. ಯೋಜನೆ:ಯೋಜನೇತರಡಿ ಸಸ್ಯಾಭಿವೃದ್ಧಿ ಕೈಗೊಳ್ಳುವುದು. ಅಧೀನ ನೌಕರರ ಕೆಲಸ ಕಾರ್ಯಗಳ ಬಗ್ಗೆ ಮೇಲಸ್ತುವಾರಿ ಹಾಗೂ ಮೇಲಾಧಿಕಾರಿಗಳ ಸಲಹೆ ಸೂಚನೆ ಪಾಲಿಸುವುದು. ಕ್ಷೇತ್ರಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು ನಿರ್ವಹಿಸುವುದು.

2) ದ್ವಿ.ದ.ಸ : ಕಛೇರಿಗೆ ಬರುವ ಹಾಗೂ ಕಛೇರಿಯಿಂದ ಹೊರಹೋಗುವ ಟಪಾಲುಗಳನ್ನು ಒಳನೊಂದಣಿ ಹಾಗೂ ಹೊರನೊಂದಣಿ ಮಾಡುವುದು, ಅಂಚೇಚೀಟಿ ಲೆಕ್ಕ ನಿರ್ವಹಿಸುವುದು, ಸಿಬ್ಬಂದಿ ಹಾಗೂ ವೇತನ ಬಿಲ್ಲುಗಳನ್ನು ತಯಾರಿಸುವುದು. ಕಡತ ಟಪಾಲುಗಳನ್ನು ಶಾಖೆಯಲ್ಲಿ ಹಂಚುವುದು, ಹಾಗೂ ಮೇಲಾಧಿಕಾರಿಗಳ ಸೂಚನೆ ಮೇರೆಗೆ ಕಾರ್ಯನಿರ್ವಹಿಸುವುದು. ಕಛೇರಿ ಆದೇಶ ವಹಿ ನಿರ್ವಹಣೆ,

ಕಡತಗಳ ರಚನೆ, ವಿಷಯ ವಹಿ ನಿರ್ವಹಣೆ, ಕಡತಗಳ ರವಾನೆ, ಆಡಳಿತಕ್ಕೆ ಸಂಬಂಧಿಸಿದ ವಿಷಯ ನಿರ್ವಹಣೆ, ಸೇವಾ ಪುಸ್ತಕಗಳ ನಿರ್ವಹಣೆ.ಹಾಗೂ ಹಂಚಿಕೆಯಾದ ವಿಷಯವನ್ನು ಸಮರ್ಪಕವಾಗಿ ನಿರೀಕ್ಷಿಸುವುದು. ಪರಿಶೀಲಿಸಿ ಕಡತವನ್ನು ರಚಿಸಿ ಕಛೇರಿ ಕೈಪಿಡಿಯಲ್ಲಿನ ನಿಯಮಗಳನ್ವಯ ಮುಂದಿನ ಆದೇಶ ಕೊರಿ ಕಡತ ಮಂಡಿಸುವುದು. ನಗದು ಪುಸ್ತಕ ನಿರ್ವಹಣೆ ,ಡಿ.ಸಿ. ಬಿಲ್ಲು ನಿರ್ವಹಣೆ.ಅಪೆಂಡಿಕ್ಸ್ ಬಿ ಮಂಜೂರಾತಿಗಳು ನಗದು ಪುಸ್ತಕಗಳು ವಿರ್ಚಿನ ತೇಜ್ವಿಗಳು ಹಾಗೂ ಅಧೀಕ್ಷಕರು, ಮೇಲಾಧಿಕಾರಿಗಳು ಸೂಚಿಸುವ ಇತರೆ ಕೆಲಸಗಳನ್ನು ನಿರ್ವಹಿಸುವುದು

3) ಅಧೀಕ್ಷಕರು : ದ್ವಿ.ದ.ಸ ರವರು ಮಂಡಿಸಿದ ಎಲ್ಲಾ ವಿಷಯ ಕಡತಗಳನ್ನು ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಮಂಡಿಸುವುದು. ಹಾಗೂ ಲೆಕ್ಕತನಿಖಾ ವರದಿಗಳು ಕಡತಗಳನ್ನು ನಿರ್ವಹಿಸುವುದು.

4) ಸಹಾಯಕ ತೋಟಗಾರಿಕೆ ಅಧಿಕಾರಿ (ತಾಂತ್ರಿಕ ಸಹಾಯಕರು): ಕಛೇರಿಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಕಡತಗಳ ನಿರ್ವಹಣೆ, MPIC, RKVY, NREGS ಯೋಜನೆಗಳ ಪ್ರಗತಿ ವರದಿ ತಯಾರಿಸುವುದು. ಹಾಗೂ ಮಾಹಿತಿಹಕ್ಕು ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ನೀಡುವುದು. ಹಾಗೂ ತಾಲ್ಲೂಕಿನ ಹೋಬಳಿಗಳಿಂದ ವರದಿಗಳನ್ನು ಕ್ರೋಡೀಕರಿಸುವುದು. ಹಾಗೂ ಕೇಂದ್ರ ದಾಸ್ತಾನು ನಿರ್ವಹಣೆ, ಎನ್.ಹೆಚ್.ಎಂ ದಾಸ್ತಾನು ನಿರ್ವಹಣೆ ಮಾಡುವುದು.

5) ಸಹಾಯಕ ತೋಟಗಾರಿಕೆ ಅಧಿಕಾರಿ,ರಾಯಬಾಗ, ಕುಡಚಿ

1. ಇವರು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಾಗಿದ್ದು ಸಂಬಂಧಪಟ್ಟ ಹೋಬಳಿ ವಿಸ್ತೀರ್ಣವು ಇವರ ವ್ಯಾಪ್ತಿಗೊಳಪಟ್ಟಿರುತ್ತದೆ.
2. ಆಯಾ ಹೋಬಳಿಯ ತೋಟಗಾರಿಕೆ ಬೆಳೆಗಳ ಒಟ್ಟು ವಿಸ್ತೀರ್ಣ, ಬೆಳೆಯುತ್ತಿರುವ ಬೆಳೆ ಹಾಗೂ ಅದರ ಮಾರುಕಟ್ಟೆಯ ಬಗ್ಗೆ ಸಂಪೂರ್ಣ ಮಾಹಿತಿ ಇಡುವುದು. ಗ್ರಾಮವಾರು ತೋಟಗಾರಿಕೆ ಬೆಳೆಗಳ ಪಟ್ಟಿ ಇಡುವುದು. ಕನಿಷ್ಠ ಕಾಯಂ ತೋಟಗಾರಿಕೆ ಬೆಳೆಗಳನ್ನು ಹೊಂದಿರುವ ತೋಟಗಾರರ ಪಟ್ಟಿ ಇಡುವುದು. ಸದರಿ ಬೆಳೆಗಳು ಆರ್.ಟಿ.ಸಿಯಲ್ಲಿ ನಮೂದಾಗಿರುವ ಬಗ್ಗೆ ಧೃಡೀಕರಿಸುವುದು.
3. ಸಂಸ್ಕರಣೆ ಘಟಕಗಳು, ಮಾರುಕಟ್ಟೆಗಳು ಇವುಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು.
4. ಎನ್.ಹೆಚ್.ಎಂ, ಎಂ.ಐ.ಎಸ್, ಸಿ.ಡಿ.ಬಿ ಯೋಜನೆ ಸಂಬಂಧಿಸಿದಂತೆ ಹಾಗೂ ರಾಜ್ಯವಲಯ, ಜಿಲ್ಲಾ ವಲಯ ಯೋಜನೆ ಅಧೀನದ ಫಲಾನುಭವಿಗಳನ್ನು ಗುರುತಿಸಿ ಶಿಫಾರಸ್ಸು ಮಾಡುವುದು.
5. ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ಮೂಲಕ ರೈತರಲ್ಲಿ ಅರಿವು ಮೂಡಿಸುವುದು.
6. ಆಯಾ ಹೋಬಳಿ ಮಟ್ಟದಲ್ಲಿ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟ ಬಾಧೆಯ ಬಗ್ಗೆ ತಕ್ಷಣ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. ಕೀಟ ಬಾಧೆಗಳ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡುವುದು.
7. ಕಾಲ ಕಾಲಕ್ಕೆ ಮೇಲಾಧಿಕಾರಿಗಳು ನೀಡುವ ಸೂಚನೆಯನ್ನು ಪಾಲಿಸುವುದು.
8. ಹೋಬಳಿ ಮಟ್ಟದಲ್ಲಿ ಕಾಲ ಕಾಲಕ್ಕೆ ಬೇಕಾಗುವ ಬೀಜಗಳು, ಸಸಿಗಳು, ಗೊಬ್ಬರ ಇತ್ಯಾಧಿಗಳನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ವರದಿ ಮಾಡುವುದು.
9. ಬೆಲೆ ಕುಸಿತದ ಬಗ್ಗೆ ವರದಿಯನ್ನು ತಯಾರಿಸುವುದು, ಮುಂಜಾಗ್ರತೆ ವಹಿಸುವುದು.
10. ಫಸಲು ನಾಶದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವುದು ಮತ್ತು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು.
11. ಮಣ್ಣು ಮತ್ತು ನೀರಿನ ಪರೀಕ್ಷೆಯ ಅಗತ್ಯತೆ ಬಗ್ಗೆ ರೈತರಿಗೆ ತರಬೇತಿ ನೀಡುವುದು ಮತ್ತು ಇವುಗಳ ಪರೀಕ್ಷೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.
12. ವಿವಿಧ ಯೋಜನೆ ಫಲಾನುಭವಿಗಳ ವರ್ಷವಾರು ಪಟ್ಟಿ ಇಡುವುದು, ರಫ್ತು ಬೆಳೆ ಬಗ್ಗೆ ಮಾಹಿತಿ ಇಡುವುದು.

13. ಹೊಸ ಕಾರ್ಯಕ್ರಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವುದು.
14. ತೋಟಗಾರಿಕೆ ಬೆಳೆಗಳ ಹೊಸ ಆವಿಷ್ಕಾರಗಳು ಮತ್ತು ಹೊಸ ಸಾಹಸಗಳಿಗೆ ರೈತರನ್ನು ಉತ್ತೇಜಿಸುವುದು ಮತ್ತು ತರಬೇತಿ ನೀಡುವುದು.
15. ಹೋಬಳಿ ವ್ಯಾಪ್ತಿಯಲ್ಲಿ ಸಂತೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು. ಈ ಸಂತೆಗಳಲ್ಲಿ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರುಗಳಿಗೆ ಮಾಹಿತಿ ನೀಡುವುದು.

6) ಹಿರಿಮೈ ಸಹಾಯಕ ತೋಟಗಾರಿಕೆ ನಿರ್ದೇಶಕರು :

1. ಕಛೇರಿ ಅಧೀನದಲ್ಲಿ ಬರುವ ಬಟವಡೆ ಅಧಿಕಾರಿಗಳಿಗೆ / ಸಿಬ್ಬಂದಿಯವರಿಗೆ ಆಡಳಿತ ಮತ್ತು ತಾಂತ್ರಿಕ ಹಾಗೂ ಆಭಿವೃದ್ಧಿ ಕೆಲಸಕ್ಕೆ ಸಲಹೆ ಸೂಚನೆ ನೀಡುವುದು.
2. ಕಾಲಕಾಲಕ್ಕೆ ಇಲಾಖಾ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅವಶ್ಯಕ ಸಲಹೆ ಸೂಚನೆಗಳನ್ನು ಅಧೀನ ಅಧಿಕಾರಿಗಳಿಗೆ ನೀಡುವುದು.
3. ಕ್ಷೇತ್ರದ ಸಿಬ್ಬಂದಿಯವರಿಗೆ MPIC ಮೋಜನೆಗಳ ಗುರಿ ಸಾಧಿಸಲು ಮಾರ್ಗದರ್ಶನ ನೀಡುವುದು.
4. ಪ್ರತಿ ತಿಂಗಳು ಮಾಸಿಕ ಅಧಿಕಾರಿ / ಸಿಬ್ಬಂದಿಗಳ ಸಭೆ ನಡೆಸಿ ಗುರಿ ಸಾಧನೆ ಬಗ್ಗೆ ಪರಿಶೀಲಿಸುವುದು.
5. ಈ ಕಛೇರಿಯ ಎಲ್ಲಾ ಯೋಜನೆಗಳ ಬಿಲ್ಲುಗಳನ್ನು ಮೇಲಾಧಿಕಾರಿಗಳಿಗೆ ಸಲ್ಲಿಸುವುದು ಹಾಗೂ ಆಡಳಿತ, ಲೆಕ್ಕ ತಾಂತ್ರಿಕ ವಿಭಾಗದ ಕೆಲಸಗಳನ್ನು ನಿರ್ವಹಿಸಲು ಅಧೀನ ಸಿಬ್ಬಂದಿಗೆ ಮಾರ್ಗದರ್ಶನ ನೀಡುವುದು..
6. ಪ್ರವಾಸದ ಸಮಯದಲ್ಲಿ ಕ್ಷೇತ್ರಗಳ:ಸಸ್ಯಾಗಾರಗಳ ತಪಾಸನೆ ಹಾಗೂ ತಾಂತ್ರಿಕ ಸಲಹೆ ಸೂಚನೆ ನೀಡುವುದು.
7. ತೋಟಗಾರಿಕೆ ನಿರ್ದೇಶಕರು: ಮೇಲಾಧಿಕಾರಿಗಳಿಂದ ಬರುವ ಸಲಹೆ ಸೂಚನೆ ಪಾಲಿಸುವುದು ಹಾಗೂ ಅವರಿಂದ ಬಂದ ಪತ್ರಗಳನ್ನು ಅಧೀನ ಅಧಿಕಾರಿಗಳ / ಸಿಬ್ಬಂದಿಯವರ ಗಮನಕ್ಕೆ ತರುವುದು.
8. ಅಧೀನ ಅಧಿಕಾರಿಗಳ ತಾಂತ್ರಿಕ:ಆಡಳಿತ:ಹಣಕಾಸಿನ:ವಿವಿಧ ಚಟುವಟಿಕೆಗಳನ್ನು ಪರಿಶೀಲಿಸುವುದು.
9. ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ಬೆಳಗಾವಿ ರವರು ನಿರ್ದೇಶಿಸಿದ ಸಲಹೆ ಸೂಚನೆ ಪಾಲಿಸಿ ಕರ್ತವ್ಯ ನಿರ್ವಹಿಸುವುದು.
10. ಸಾರ್ವಜನಿಕರಿಗೆ ತೋಟಗಾರಿಕೆ ಮಾಹಿತಿ ನೀಡಲಾಗುವುದು.
11. ವಾರ್ಷಿಕವಾಗಿ ಕೊಟ್ಟಿರುವ ಅನುದಾನವನ್ನು ನಿಗದಿತ ವೇಳೆಗೆ ಖರ್ಚು ಮಾಡಿ ಕಾಲಕಾಲಕ್ಕೆ ಖರ್ಚಿನ ತ:ಖ್ತೆ ಸಲ್ಲಿಸುವುದು.
12. ತಾಲ್ಲೂಕಿನ ರಾಜ್ಯವಲಮೈ MPIC ಮೋಜನೆಗಳ ಹಾಗೂ RKVY ಮೋಜನೆ NREGS & NHM ಮೋಜನೆಗಳ ಅನುಷ್ಠಾನಗೊಳಿಸಿ ಪ್ರಗತಿ ವರದಿಗಳನ್ನು ಕ್ರೋಢೀಕರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು.
13. ಅಡಿಟ್ ಬಗ್ಗೆ: ಇಲಾಖಾ ಆಂತರಿಕ ಲೆಕ್ಕ ತಪಾಸಣೆ:ಎಜಿ ಅಡಿಟ್ ಕಂಡಿಕೆಗಳಿಗೆ ಅನುಸರಣಾ ವರದಿ ಸಲ್ಲಿಸುವುದು
14. ಇಲಾಖಾ ಪ್ರಯೋಗಾಲಯಗಳ ಯೋಜನೆಯ MPIC ತಯಾರಿಸಿ ಅರ್ಥಿಕ ಮತ್ತು ಬೌದ್ಧಿಕ ಗುರಿಗಳನ್ನು ಅನುಷ್ಠಾನಗೊಳಿಸುವುದು. ಹಾಗೂ ಪ್ರಗತಿ ವರದಿಗಳನ್ನು ಸಲ್ಲಿಸುವುದು.
15. ನಿಗದಿತ ಸಮಯಕ್ಕೆ ಸಿಬ್ಬಂದಿಗಳ ಕಾರ್ಯನಿರ್ವಹಣಾ ವರದಿಯನ್ನು ಸಲ್ಲಿಸುವುದು.

4(ಬಿ) (III):ನಿರೀಕ್ಷಿಸಿದ ತೆಗೆದುಕೊಳ್ಳುವಂತಹ ಪ್ರಸ್ತಾವನೆಗಳಲ್ಲಿ ಪಾಲಿಸಬೇಕಾದ ಕ್ರಮ ಮೇಲ್ವಿಚಾರಣೆ ಚಾನಲ್‌ಗಳು ಮತ್ತು ಅಕೌಂಟೆಬಿಲಿಟಿ ಸೇರಿದಂತೆ

ವಿಷಯ ನಿರ್ವಹಕರು:	ವಿವರ
ದ್ವಿ.ದ.ಸ	ಡಿ.ಸಿ.ಬಿಲ್ಲುಗಳನ್ನು ಪ್ರವಾಸ ಭತ್ಯೆ ಬಿಲ್ಲುಗಳನ್ನು ಯೋಜನೆಗಳಿಗೆ ಸಂಬಂಧಿಸಿದ ಎಲ್ಲಾ ತರದ ಬಿಲ್ಲುಗಳು ವೇತನ ಬಿಲ್ಲುಗಳು ನಗದುಪುಸ್ತಕಗಳು ಅನುದಾನದ ವಿವರಗಳು ಅಧೀಕ್ಷಕರು ವಹಿಸಿಕೊಟ್ಟ ಇತರೆ ವಹಿಗಳನ್ನು ನಿರ್ವಹಿಸುವುದು ಪ್ರತಿ ವರ್ಷ ಅಪೆಂಡಿಕ್ಸ್ ಬಿ ಹಾಗೂ ಪ್ರತಿ ಮಾಹೆ ಖರ್ಚಿನ ತ:ಖ್ತೆ ಗಳನ್ನು ತಯಾರಿಸಿ ಅಧೀಕ್ಷಕರಿಗೆ ಸಲ್ಲಿಸುವುದು ಕಛೇರಿ ಆದೇಶಗಳು ಹಾಗೂ ತಾವು ಸ್ವೀಕರಿಸಿದ ಪತ್ರದ ಸಂಬಂಧ ನಿಯಮಗಳ ಮತ್ತು ಸುತ್ತೋಲೆ :ಸೂಚನೆಗಳನ್ನು ಗಮನಿಸಿ ಮುಂದಿನ ಆದೇಶಕ್ಕಾಗಿ ಕಡತವನ್ನು ವಿಳಂಬವಿಲ್ಲದೇ ತ್ವರಿತವಾಗಿ ಮಂಡಿಸುವುದು.
ಅಧೀಕ್ಷಕರು	ದ್ವಿ.ದ.ಸ ರವರು ಮಂಡಿಸುವ ಡಿ.ಸಿ.ಬಿಲ್ಲುಗಳು ಹಾಗೂ ಇತರೆ ಲೆಕ್ಕ ಪತ್ರ ನಿರ್ವಹಣೆಯ ಕಡತಗಳು, ನಗದು ಪುಸ್ತಕಗಳು, ವೇತನ ಬಿಲ್ಲುಗಳು ಇತ್ಯಾದಿಗಳನ್ನು ಸಲ್ಲಿಸಿದ ನಂತರ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು.

<p>ಸಹಾಯಕ ತೋಟಗಾರಿಕೆ ಅಧಿಕಾರಿ (ತಾ.ಉ.)</p>	<p>ಕಚೇರಿಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಕಡತಗಳ ನಿರ್ವಹಣೆ, MPIC, RKVY, NREGS ಯೋಜನೆಗಳ ಪ್ರಗತಿ ವರದಿ ತಯಾರಿಸುವುದು. ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ನೀಡುವುದು. ಹಾಗೂ ತಾಲ್ಲೂಕಿನ ಹೋಬಳಿಗಳಿಂದ ವರದಿಗಳನ್ನು ಕ್ರೋಡೀಕರಿಸುವುದು.</p>
<p>ಸಹಾಯಕ ತೋಟಗಾರಿಕೆ ಅಧಿಕಾರಿ. ರಾಯಬಾಗ, ಕುಡಚಿ</p>	<ul style="list-style-type: none"> • ಇವರು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಾಗಿದ್ದು ಸಂಬಂಧಪಟ್ಟ ಹೋಬಳಿ ವಿಸ್ತೀರ್ಣವು ಇವರ ವ್ಯಾಪ್ತಿಗೊಳಪಟ್ಟಿರುತ್ತದೆ. • ಆಯಾ ಹೋಬಳಿಯ ತೋಟಗಾರಿಕೆ ಬೆಳೆಗಳ ಒಟ್ಟು ವಿಸ್ತೀರ್ಣ, ಬೆಳೆಯುತ್ತಿರುವ ಬೆಳೆ ಹಾಗೂ ಅದರ ಮಾರುಕಟ್ಟೆಯ ಬಗ್ಗೆ ಸಂಪೂರ್ಣ ಮಾಹಿತಿ ಇಡುವುದು. ಗ್ರಾಮವಾರು ತೋಟಗಾರಿಕೆ ಬೆಳೆಗಳ ಪಟ್ಟಿ ಇಡುವುದು. ಕನಿಷ್ಠ ಕಾಯಂ ತೋಟಗಾರಿಕೆ ಬೆಳೆಗಳನ್ನು ಹೊಂದಿರುವ ತೋಟಗಾರರ ಪಟ್ಟಿ ಇಡುವುದು. ಸದರಿ ಬೆಲೆಗಳು ಆರ್.ಟಿ.ಸಿಯಲ್ಲಿ ನಂಬುದಾಗಿರುವ ಬಗ್ಗೆ ಧೃಡೀಕರಿಸುವುದು. • ಸಂಸಕರಣೆ ಘಟಕಗಳು, ಮಾರುಕಟ್ಟೆಗಳು ಇವುಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು. • ಎನ್.ಹೆಚ್.ಎಂ, ಎಂ.ಐ.ಎಸ್, ಸಿ.ಡಿ.ಬಿ ಯೋಜನೆ ಸಂಬಂಧಿಸಿದಂತೆ ಹಾಗೂ ರಾಜ್ಯವಲಯ, ಜಿಲ್ಲಾ ವಲಯ ಯೋಜನೆ ಅಧೀನದ ಫಲಾನುಭವಿಗಳನ್ನು ಗುರುತಿಸಿ ಶಿಫಾರಸ್ಸು ಮಾಡುವುದು. • ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ಮೂಲಕ ರೈತರಲ್ಲಿ ಅರಿವು ಮೂಡಿಸುವುದು. • ಆಯಾ ಹೋಬಳಿ ಮಟ್ಟದಲ್ಲಿ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟ ಬಾಧೆಯ ಬಗ್ಗೆ ತಕ್ಷಣ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. ಕೀಟ ಬಾಧೆಗಳ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡುವುದು. • ಕಾಲ ಕಾಲಕ್ಕೆ ಮೇಲಾಧಿಕಾರಿಗಳು ನೀಡುವ ಸೂಚನೆಯನ್ನು ಪಾಲಿಸುವುದು. • ಹೋಬಳಿ ಮಟ್ಟದಲ್ಲಿ ಕಾಲ ಕಾಲಕ್ಕೆ ಬೇಕಾಗುವ ಬೀಜಗಳು, ಸಸಿಗಳು, ಗೊಬ್ಬರ ಇತ್ಯಾಧಿಗಳನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. • ಬೆಲೆ ಕುಸಿತದ ಬಗ್ಗೆ ವರದಿಯನ್ನು ತಯಾರಿಸುವುದು, ಮುಂಜಾಗ್ರತೆ ವಹಿಸುವುದು. • ಫಸಲು ನಾಶದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವುದು ಮತ್ತು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. • ಮಣ್ಣು ಮತ್ತು ನೀರಿನ ಪರೀಕ್ಷೆಯ ಅಗತ್ಯತೆ ಬಗ್ಗೆ ರೈತರಿಗೆ ತರಬೇತಿ ನೀಡುವುದು ಮತ್ತು ಇವುಗಳ ಪರೀಕ್ಷೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವುದು. • ವಿವಿಧ ಯೋಜನೆ ಫಲಾನುಭವಿಗಳ ವರ್ಷವಾರು ಪಟ್ಟಿ ಇಡುವುದು, ರಫ್ತು ಬೆಳೆ ಬಗ್ಗೆ ಮಾಹಿತಿ ಇಡುವುದು. • ಹೊಸ ಕಾರ್ಯಕ್ರಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವುದು. • ತೋಟಗಾರಿಕೆ ಬೆಳೆಗಳ ಹೊಸ ಆವಿಷ್ಕಾರಗಳು ಮತ್ತು ಹೊಸ ಸಾಹಸಗಳಿಗೆ ರೈತರನ್ನು ಉತ್ತೇಜಿಸುವುದು ಮತ್ತು ತರಬೇತಿ ನೀಡುವುದು.

	<ul style="list-style-type: none"> ಹೋಬಳಿ ವ್ಯಾಪ್ತಿಯಲ್ಲಿ ಸಂತೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು. ಈ ಸಂತೆಗಳಲ್ಲಿ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರುಗಳಿಗೆ ಮಾಹಿತಿ ನೀಡುವುದು.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ)ರಾಯಬಾಗ	<p>ಪ್ರಸ್ತಾವನೆ ಮೇಲೆ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ತೀರ್ಮಾನಿಸಿ ತಮ್ಮ ಹುದ್ದೆಗೆ ನೀಡಿರುವ ಅಧಿಕಾರಕ್ಕೆ ಒಳಪಟ್ಟು ಅನುಮೋದಿಸಿ : ಮಂಜೂರಾತಿ ನೀಡುವುದು. ಅಗತ್ಯ ತೆಗೆದುಕೊಳ್ಳುವಾಗ ತೋಟಗಾರಿಕೆ (ಜಿ.ಪಂ) ಬೆಳೆಗಾವಿ ರವರಿಗೆ ಮೇಲುರುಜು : ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವುದು. ನಿರ್ದೇಶನಾಲಯದಲ್ಲಿ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಮಂಜೂರಾತಿಗೆ ಹಾಗೂ ಎ.ಜಿ. ಕಛೇರಿಗೆ ಪತ್ರವ್ಯವಹರಿಸುವುದು.</p>

4ಬಿ (IV): ಕೆಲಸ ಕಾರ್ಯಗಳನ್ನು ನಿರ್ವಹಿಸಲು ನಿಗದಿಪಡಿಸಲಾದ ವಿಧಾನಗಳು, ಕಟ್ಟುಪಾಡುಗಳು

ದ್ವಿ.ದ.ಸ	<p>ಡಿ.ಸಿ.ಬಿಲ್ಲುಗಳನ್ನು ಪ್ರವಾಸ ಭತ್ಯೆ ಬಿಲ್ಲುಗಳನ್ನು ಯೋಜನೆಗಳಿಗೆ ಸಂಬಂಧಿಸಿದ ಎಲ್ಲಾ ತರದ ಬಿಲ್ಲುಗಳು ವೇತನ ಬಿಲ್ಲುಗಳು ನಗದುಪುಸ್ತಕಗಳು ಅನುದಾನದ ವಿವರಗಳು ಅಧೀಕ್ಷಕರು ವಹಿಸಿಕೊಟ್ಟ ಇತರೆ ವಹಿಗಳನ್ನು ನಿರ್ವಹಿಸುವುದು ಪ್ರತಿ ವರ್ಷ ಅಪೆಂಡಿಕ್ಸ್ ಬಿ ಹಾಗೂ ಪ್ರತಿ ಮಾಹೆ ಖರ್ಚಿನ ತಃಖ್ತೆ ಗಳನ್ನು ತಯಾರಿಸಿ ಅಧೀಕ್ಷಕರಿಗೆ ಸಲ್ಲಿಸುವುದು, ಕಛೇರಿ ಆದೇಶಗಳು ಹಾಗೂ ತಾವು ಸ್ವೀಕರಿಸಿದ ಪತ್ರದ ಸಂಬಂಧ ನಿಯಮಗಳ ಮತ್ತು ಸುತ್ತೋಲೆ :ಸೂಚನೆಗಳನ್ನು ಗ 'ಮನಿಸಿ ಮುಂದಿನ ಆದೇಶಕ್ಕಾಗಿ ಕಡತವನ್ನು ವಿಳಂಬವಿಲ್ಲದೇ ತ್ವರಿತವಾಗಿ ಮಂಡಿಸುವುದು.</p>
ಅಧೀಕ್ಷಕರು	<p>ದ್ವಿ.ದ.ಸ ರವರು ಮಂಡಿಸುವ ಡಿ.ಸಿ.ಬಿಲ್ಲುಗಳು ಹಾಗೂ ಇತರೆ ಲೆಕ್ಕ ಪತ್ರ ನಿರ್ವಹಣೆಯ ಕಡತಗಳು, ನಗದು ಪುಸ್ತಕಗಳು, ವೇತನ ಬಿಲ್ಲುಗಳು ಇತ್ಯಾಧಿಗಳನ್ನು ಸಲ್ಲಿಸಿದ ನಂತರ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು. ಆಡಿಟ್ ವರದಿಗಳು, ಇಲಾಖಾ ವಿಚಾರಣೆಗಳು ಹಾಗೂ ಇತರೆ ಮೇಲಾಧಿಕಾರಿಗಳು ಸೂಚಿಸಿದ ಕೆಲಸ ಕಾರ್ಯಗಳ ನಿರ್ವಹಣೆ</p>
ಸಹಾಯಕ ತೋಟಗಾರಿಕೆ ಅಧಿಕಾರಿ. ರಾಯಬಾಗ, ಕುಡಚಿ	<ul style="list-style-type: none"> ಇವರು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಾಗಿದ್ದು ಸಂಬಂಧಪಟ್ಟ ಹೋಬಳಿ ವಿಸ್ತೀರ್ಣವು ಇವರ ವ್ಯಾಪ್ತಿಗೊಳಪಟ್ಟಿರುತ್ತದೆ. ಆಯಾ ಹೋಬಳಿಯ ತೋಟಗಾರಿಕೆ ಬೆಳೆಗಳ ಒಟ್ಟು ವಿಸ್ತೀರ್ಣ, ಬೆಳೆಯುತ್ತಿರುವ ಬೆಳೆ ಹಾಗೂ ಅದರ ಮಾರುಕಟ್ಟೆಯ ಬಗ್ಗೆ ಸಂಪೂರ್ಣ ಮಾಹಿತಿ ಇಡುವುದು. ಗ್ರಾಮವಾರು ತೋಟಗಾರಿಕೆ ಬೆಳೆಗಳ ಪಟ್ಟಿ ಇಡುವುದು. ಕನಿಷ್ಠ ಕಾಯಂ ತೋಟಗಾರಿಕೆ ಬೆಳೆಗಳನ್ನು ಹೊಂದಿರುವ ತೋಟಗಾರರ ಪಟ್ಟಿ ಇಡುವುದು. ಸದರಿ ಬೆಲೆಗಳು ಆರ್.ಟಿ.ಸಿಯಲ್ಲಿ ನಂಟಾದಾಗಿರುವ ಬಗ್ಗೆ ಧೃಡೀಕರಿಸುವುದು. ಸಂಸಕರಣೆ ಘಟಕಗಳು, ಮಾರುಕಟ್ಟೆಗಳು ಇವುಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು. ಎನ್.ಹೆಚ್.ಎಂ, ಎಂ.ಎ.ಎಸ್, ಸಿ.ಡಿ.ಬಿ ಯೋಜನೆ ಸಂಬಂಧಿಸಿದಂತೆ ಹಾಗೂ ರಾಜ್ಯವಲಯ, ಜಿಲ್ಲಾ ವಲಯ ಯೋಜನೆ ಅಧೀನದ ಫಲಾನುಭವಿಗಳನ್ನು ಗುರುತಿಸಿ ಶಿಫಾರಸ್ಸು ಮಾಡುವುದು.

	<ul style="list-style-type: none"> • ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ಮೂಲಕ ರೈತರಲ್ಲಿ ಅರಿವು ಮೂಡಿಸುವುದು. • ಆಯಾ ಹೋಬಳಿ ಮಟ್ಟದಲ್ಲಿ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟ ಬಾಧೆಯ ಬಗ್ಗೆ ತಕ್ಷಣ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. ಕೀಟ ಬಾಧೆಗಳ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡುವುದು. • ಕಾಲ ಕಾಲಕ್ಕೆ ಮೇಲಾಧಿಕಾರಿಗಳು ನೀಡುವ ಸೂಚನೆಯನ್ನು ಪಾಲಿಸುವುದು. • ಹೋಬಳಿ ಮಟ್ಟದಲ್ಲಿ ಕಾಲ ಕಾಲಕ್ಕೆ ಬೇಕಾಗುವ ಬೀಜಗಳು, ಸಸಿಗಳು, ಗೊಬ್ಬರ ಇತ್ಯಾದಿಗಳನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. • ಬೆಲೆ ಕುಸಿತದ ಬಗ್ಗೆ ವರದಿಯನ್ನು ತಯಾರಿಸುವುದು, ಮುಂಜಾಗ್ರತೆ ವಹಿಸುವುದು. • ಫಸಲು ನಾಶದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವುದು ಮತ್ತು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. • ಮಣ್ಣು ಮತ್ತು ನೀರಿನ ಪರೀಕ್ಷೆಯ ಅಗತ್ಯತೆ ಬಗ್ಗೆ ರೈತರಿಗೆ ತರಬೇತಿ ನೀಡುವುದು ಮತ್ತು ಇವುಗಳ ಪರೀಕ್ಷೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವುದು. • ವಿವಿಧ ಯೋಜನೆ ಫಲಾನುಭವಿಗಳ ವರ್ಷವಾರು ಪಟ್ಟಿ ಇಡುವುದು, ರಫ್ತು ಬೆಳೆ ಬಗ್ಗೆ ಮಾಹಿತಿ ಇಡುವುದು. • ಹೊಸ ಕಾರ್ಯಕ್ರಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವುದು. • ತೋಟಗಾರಿಕೆ ಬೆಳೆಗಳ ಹೊಸ ಆವಿಷ್ಕಾರಗಳು ಮತ್ತು ಹೊಸ ಸಾಹಸಗಳಿಗೆ ರೈತರನ್ನು ಉತ್ತೇಜಿಸುವುದು ಮತ್ತು ತರಬೇತಿ ನೀಡುವುದು. • ಹೋಬಳಿ ವ್ಯಾಪ್ತಿಯಲ್ಲಿ ಸಂತೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು. ಈ ಸಂತೆಗಳಲ್ಲಿ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರುಗಳಿಗೆ ಮಾಹಿತಿ ನೀಡುವುದು.
<p>ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ರಾಯಬಾಗ</p>	<p>ಸಲ್ಲಿಸಲಾದ ಕಡತಗಳನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದು, ಅಗತ್ಯತೆಗೆ ಅನುಸಾರವಾಗಿ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಬೆಳಗಾವಿ ರವರಿಗೆ ಹಾಗೂ ನಿರ್ದೇಶನಾಲಯ, ಮಹಾಲೇಖಪಾಲರ ಕಛೇರಿಗೆ ಪತ್ರವ್ಯವಹರಿಸುವುದು. ಜರೂರು ಮತ್ತು ಆದ್ಯತೆಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸುವುದು.</p>

4(ಬಿ) (V): ನೌಕರರು ಅವರವರ ಕರ್ತವ್ಯಗಳನ್ನು ನಿರ್ವಹಿಸಲು ಉಪಯೋಗಿಸುವ :ಯಂತ್ರಣದಲ್ಲಿಟ್ಟು ಕೊಂಡಿರುವ ನಿಯಮಗಳು:ಸೂಚನೆಗಳು:ಕೈಪಿಡಿಗಳು ದಾಖಲೆಗಳು ಮತ್ತು ನಿಬಂಧನೆಗಳು.

- 1) ಕರ್ನಾಟಕ ನಾಗರಿಕ ಸೇವಾ ನಿಯಮಗಳು (ಕೆ.ಸಿ.ಎಸ್.ಆರ್.)
- 2) ಕರ್ನಾಟಕ ನಾಗರಿಕ ಸೇವಾ ನಿಯಮ (ವರ್ಗೀಕರಣ ನಿಯಂತ್ರಣ, ಮೇಲ್ಮನವಿ ನಿಯಮಗಳು)
- 3) ಕರ್ನಾಟಕ ಆರ್ಥಿಕ ಸಂಹಿತೆ (ಕೆ.ಎಫ್.ಸಿ)
- 4) ಆಯವ್ಯಯ ಕೈಪಿಡಿ (ಬಿ.ಎಮ್.)
- 5) ಕರ್ನಾಟಕ ಖಜಾನೆ ಸಂಹಿತೆ (ಕೆ.ಎಫ್.ಸಿ)
- 6) ಸಾದಿಲ್ವಾರು ವೆಚ್ಚ ಕೈಪಿಡಿ (ಎಮ್.ಸಿ.ಇ.)
- 7) ಕಛೇರಿ ಕಾರ್ಯವಿಧಾನ ಕೈಪಿಡಿ
- 8) ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮ (ಕಂಡಕ್ಟ ರೂಲ್ಸ್)
- 9) ಇಲಾಖಾ ಮತ್ತು ಆರ್ಥಿಕ ಇಲಾಖೆ ಹೊರಡಿಸಿದ ಡೆಲಿಗೇಷನ್ ಆಫ್ ಪಾವರ್ಟಿ
- 10) ಸರ್ಕಾರದ ಅಧಿಸೂಚನೆಗಳು, ಸುತ್ತೋಲೆಗಳು ಇತ್ಯಾದಿ.
- 11) ನಿರ್ದೇಶನಾಲಯದಿಂದ ಹೊರಡಿಸಿದ ಸುತ್ತೋಲೆಗಳು ಹಾಗೂ ವಿಶೇಷ ಆದೇಶಗಳು.
- 12) ಜಿ.ಪಿ.ಎಫ್. ರೂಲ್ಸ್
- 13) ವೈದ್ಯಕೀಯ ವೆಚ್ಚದ ನಿಯಮಗಳು (ಮೆಡಿಕಲ್ ಅಟೆಂಡೆನ್ಸ್)
- 14) ಇಲಾಖಾ ನಿಗದಿಪಡಿಸಿದ ದರದ ಪುಸ್ತಕ (ಎಸ್.ಆರ್. ಬುಕ್)
- 15) ಕಛೇರಿ ಮಾದರಿ ಕೈಪಿಡಿ

4(ಬಿ)(VI) ಕಡತ ಶೀರ್ಷಿಕೆ:

ಕ್ರ.ಸಂ.	ಕಡತದ ಶಾಖೆ	ದಾಖಲೆಗಳ ಉಲ್ಲೇಖ
1	ಸಿಬ್ಬಂದಿ	ಸಿಬ್ಬಂದಿ ಮತ್ತು ಅಧಿಕಾರಿಗಳ ಶಿಸ್ತು, ನಡತೆ ಮತ್ತು ಇತರೆ ವಿಷಯಗಳು ಸ್ವೀಕೃತಿ ಮತ್ತು ರವಾನೆ.
2	ಶಿಸ್ತು ಶಾಖೆ	ಶಿಸ್ತು ಕ್ರಮಗಳ ಕಡತ ನ್ಯಾಯಾಲಯ ಪ್ರಕರಣ ಎಜಿ: ಇಲಾಖಾ ಅಡಿಟಿಗಳ ಕಡತಗಳ ಪರಿಶೀಲನೆ
3	ಲೆಕ್ಕಪಾಸಣೆ	
4	ಕಾನೂನು ಕೋಶ	
5	ಲೆಕ್ಕಪಾಸಣೆ	
6	ಲೇಖನಸಾಮಗ್ರಿ	ನಗದು ಪುಸ್ತಕ ಡಿ.ಸಿ. ಬಿಲ್ಲುಗಳು, ಲೆಕ್ಕಪತ್ರ ಲೇಖನ ಸಾಮಗ್ರಿಗಳ ಕಡತ ವಾಹನ ಕಡತ
7	ತಾಂತ್ರಿಕ ವಿಭಾಗ	MPIC, RKVY, NREGS ಪ್ರಗತಿ ವರದಿ ಕಡತ, ಪತ್ರವ್ಯವಹಾರ, ಘಸಲು ಹರಾಜು ಇನ್ನಿತರೆ.

4(ಬಿ)(VII): ಪಾಲಿಸಿಗಳನ್ನು ಮಾಡುವಾಗ ಅಥವಾ ಅನುಷ್ಠಾನಗೊಳಿಸುವ ಸಂಬಂಧದಲ್ಲಿ ಇರುವ ಏರ್ಪಾಡುಗಳು ಸಾರ್ವಜನಿಕ ಸದಸ್ಯರುಗಳ ಸಹಭಾಗಿತ್ವ ಮುಕ್ತಾದ ವಿವರಗಳು

ಸಾರ್ವಜನಿಕರಿಗೆ ತೋಟಗಾರಿಕೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

4(ಬಿ)(VIII): ಈ ಇಲಾಖೆಯಿಂದ ರಚಿಸಲ್ಪಡುವ ಅಥವಾ ಸಲಹೆಗಳನ್ನು ಪಡೆಯುವ ಸಲುವಾಗಿ ಎರಡು ಅಥವಾ ಅದಕ್ಕಿಂತ ಹೆಚ್ಚಾಗಿರುವ ಸದಸ್ಯರಿಂದ ರಚಿಸಲ್ಪಡುವ ನಿಗಮ ಕೌನ್ಸಿಲ್ ಬೋರ್ಡ್ ಸಮಿತಿ ಅಥವಾ ಇತರ ಬಾಡಿಗೆ ಪಟ್ಟಿ ಹಾಗೂ ಇಂತಹ ಕಮಿಟಿ ಮತ್ತು ಸಮಿತಿಗಳು ನಡೆಸುವ ಸಭೆ ಮತ್ತು ನಡವಳಿಗಳನ್ನು ಸಾರ್ವಜನಿಕರು ವೀಕ್ಷಿಸಬಹುದೆ ಅಥವಾ ಇಂತಹ ಸಭೆಗಳ ನಡವಳಿಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆಯೆ:

ಈ ಕಛೇರಿಯ ಅಧೀನ ಯಾವುದೇ ನಿಗಮ, ಕೌನ್ಸಿಲ್ ಬೋರ್ಡ್ ಸಮಿತಿಗಳು ಕಾರ್ಯನಿರ್ವಹಿಸುತ್ತಿಲ್ಲ.

4(ಬಿ)(IX): ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ರಾಯಬಾಗ ರವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ:ನೌಕರರ ದೂರವಾಣಿ ವಿವರಗಳ ಪಟ್ಟಿ.

ಕ್ರ.ಸಂ:	ಹುದ್ದೆ	ಹೆಸರು	ದೂರವಾಣಿ ಸಂಖ್ಯೆ
1	ತೋಟಗಾರಿಕೆ ಸಹಾಯಕರು	ಶ್ರೀ ಲಕ್ಷ್ಮಣ ಬಿ ಕುರಿ	08331-225049
2	ತೋಟಗಾರಿಕೆ ಸಹಾಯಕರು	ಶ್ರೀ ರಫೀಕ ಈ ಸಯ್ಯದ	08331-225049
3	ದ್ವಿ.ದ.ಸ	ಶ್ರೀ ಕಲ್ಲಪ್ಪ ಎಸ್ ಗುಡಿಮನಿ	08331-225049
4	ಪ್ರ.ದ.ಸಹಾಯಕರು	ಶ್ರೀ ಆರ್. ಬಿ. ಮೂದೋಳ	08331-225049
5	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ ಶಿವಾನಂದ ಬ ಹಿರೇಮಠ	08331-225049
6	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ ಈರಣ್ಣ ಬ ಬಟಕುರ್ಕಿ	08331-225049
7	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ ಮಹಾಂತೇಶ ದುರಗಣ್ಣವರ	08331-225049
8	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	ಶ್ರೀ ಮಾರುತಿ ಕಳ್ಳೇಮನಿ	08331-225049

4(ಬಿ)(X) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ರಾಯಬಾಗ ರವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ:ನೌಕರರ ಮಾರ್ಚ್-2017ನೇ ಮಾಹಿತಿ ವೇತನದ ವಿವರಗಳು

ಕ್ರ.ಸಂ:	ಹುದ್ದೆ	ಹೆಸರು	ವೇತನ
1	ತೋಟಗಾರಿಕೆ ಸಹಾಯಕರು	ಶ್ರೀ ಲಕ್ಷ್ಮಣ ಬಿ ಕುರಿ	20283
2	ತೋಟಗಾರಿಕೆ ಸಹಾಯಕರು	ಶ್ರೀ ರಫೀಕ ಈ ಸಯ್ಯದ	19506
6	ದ್ವಿ.ದ.ಸ	ಶ್ರೀ ಕಲ್ಲಪ್ಪ ಎಸ್ ಗುಡಿಮನಿ	19894
8	ಪ್ರ.ದ.ಸಹಾಯಕರು	ಶ್ರೀ ಆರ್. ಬಿ. ಮೂದೋಳ	28899

9	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ ಶಿವಾನಂದ ಬ ಹಿರೇಮಠ	42539
10	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ ಈರಣ್ಣ ಬ ಬಟಕುರ್ಕಿ	42539
11	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ ಮಹಾಂತೇಶ ದುರಗಣ್ಣವರ	42539
16	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	ಶ್ರೀ ಮಾರುತಿ ಕಳ್ಳೇಮನಿ	

4(ಬಿ)(XI):ಆಯವ್ಯಯ ವಿತರಣೆ(2016-17)

ಕ್ರ.ಸಂ	ಕಛೇರಿಯ ಹೆಸರು	ಲೆಕ್ಕಶೀರ್ಷಿಕೆ	ಮೊತ್ತ ಲಕ್ಷ ರೂ.ಗಳಲ್ಲಿ
1	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ರಾಯಬಾಗ	2435- [] ಶೋಷನೇತರ(ಜಿಲ್ಲಾವಲಯ)	
		2435- [] ಶೋಷನೆ(ಜಿಲ್ಲಾವಲಯ)	
		2435- [] ಶೋಷನೆ(ತಾಲ್ಲೂಕುಪಂಚಾಯಿತಿ)	
		2225- [] ಶೋಷನೆ(ತಾಲ್ಲೂಕುಪಂಚಾಯಿತಿ)	
		2401- [] ಶೋಷನೆ(ರಾಜ್ಯವಲಯ)	

4(ಬಿ)(XII) :ಸಹಾಯಕ ನಿರ್ದೇಶಕರ ನಡೆಸುವ ಶೋಷನೆಗಳು ಅಂತಹ ಶೋಷನೆಗಳ ವಿವರ ಹಾಗೂ ಮೊತ್ತದ ಹಣ:2016-17ನೇ ಸಾಲಿಗೆ

ಕ್ರ.ಸಂ.	ಶೋಷನೆ ಹೆಸರು ಲೆಕ್ಕಶೀರ್ಷಿಕೆ	ತಾಲ್ಲೂಕಿಗೆ ಹಂಚಿಕೆಯಾದ ಮೊತ್ತ
1.	ರಾಜ್ಯವಲಯ ಯೋಜನೆಗಳು	-
	2401-00-119-5-02 ತೋಟಗಾರಿಕೆ ಬೆಳೆಗಳ ರೋಗ ಕೀಟಗಳ ನಿಯಂತ್ರಣ ಡಿ.ಸಿ.ಬಿಲ್ ಕಡತ (ರಾ.ವ)	60600
	2401-00-119-4-06 ಎನ್.ಹೆಚ್.ಎಂ ಯೋಜನೆ ಡಿ.ಸಿ.ಬಿಲ್ ಕಡತ (ರಾ.ವ)	
	2401-00-111-0-08 ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ (ಸಿ.ಹೆಚ್.ಡಿ) ಡಿ.ಸಿ.ಬಿಲ್ ಕಡತ (ರಾ.ವ)	1427259
	2401-00-108-2-30 ಹನಿನೀರಾವರಿ (ಎಸ್-03) ಡಿ.ಸಿ.ಬಿಲ್ ಕಡತ (ರಾ.ವ)	11749050
	2401-00-111-0-08 ಸಿ.ಹೆಚ್.ಡಿ ಹೊಂದಾಣಿಕೆ ಮೊತ್ತ ಯೋಜನೆ ಡಿ.ಸಿ.ಬಿಲ್ ಕಡತ (ರಾ.ವ)	1978543
	2401-00-800-1-57 ಎಫ್.ಪಿ.ಓ ಫುಡ್ ಪ್ರೊಸೆಸಿಂಗ್ ಆರ್ಗನೈಸೇಷನ್ ಯೋಜನೆ (ಆರ್.ಕೆ.ವಿ.ವೈ) ಡಿ.ಸಿ.ಬಿಲ್ ಕಡತ (ರಾ.ವ)	
	2401-00-800-1-57 ತೋಟಗಾರಿಕೆಯಲ್ಲಿ ಯಾಂತ್ರೀಕರಣ (ಆರ್.ಕೆ.ವಿ.ವೈ) ಡಿ.ಸಿ.ಬಿಲ್ ಕಡತ (ರಾ.ವ)	565240
	2401-00-800-1-57 ತರಕಾರಿಯಲ್ಲಿ ನಿಖರ ಬೇಸಾಯ (ಆರ್.ಕೆ.ವಿ.ವೈ) ಡಿ.ಸಿ.ಬಿಲ್ ಕಡತ (ರಾ.ವ)	40000
	2401-00-119-5-01 ಬೀಜ ಮಾದರಿ ವಿಶ್ಲೇಷಣೆ ಯೋಜನೆ (ಆರ್.ಕೆ.ವಿ.ವೈ) ಡಿ.ಸಿ.ಬಿಲ್ ಕಡತ (ರಾ.ವ)	6000
	2401-00-001-2-01 ನಿರ್ದೇಶನ ಮತ್ತು ಆಡಳಿತ ಯೋಜನೆ ಕಡತ (ರಾ.ವ)	
	2851-00-800-1-57 ತೆಂಗು ಪುನಶ್ಚೇತನ ಯೋಜನೆ (ಆರ್.ಕೆ.ವಿ.ವೈ) ಡಿ.ಸಿ.ಬಿಲ್ ಕಡತ (ರಾ.ವ)	1013063
	2851-00-800-1-57 ತೆಂಗು ಪುನಶ್ಚೇತನ ಯೋಜನೆ ಹೊಂದಾಣಿಕೆ ಮೊತ್ತ (ಆರ್.ಕೆ.ವಿ.ವೈ) ಡಿ.ಸಿ.ಬಿಲ್ ಕಡತ (ರಾ.ವ)	405225

2	ಜಿಲ್ಲಾವಲಯ ಯೋಜನೆಗಳು	-
	2435-00-101-0-28 ಹನಿನೀರಾವರಿ ಸಹಾಯಧನ ಕಡತ (ಅನುದಾನದ ಬಿಲ್ಲು)	5,50,600
	2435-00-101-0-32 ತೋಟಗಾರಿಕೆ ಕಟ್ಟಡಗಳು ಡಿ.ಸಿ.ಬಿಲ್ ಕಡತ	0
3	ತಾಲ್ಲೂಕು ಪಂಚಾಯತಿ ಯೋಜನೆಗಳು	-
	2435-00-101-0-64 ರೈತರಿಗೆ ತರಬೇತಿ ಡಿ.ಸಿ.ಬಿಲ್ ಕಡತ (ತಾ.ಪಂ)	10000
	2435-00-101-0-62 ರೈತರಿಗೆ ಸಹಾಯ ಡಿ.ಸಿ.ಬಿಲ್ ಕಡತ (ತಾ.ಪಂ)	16688
	2225-00-101-0-64 ವಿ.ಘ.ಯೋ ಡಿ.ಸಿ.ಬಿಲ್ ಕಡತ (ತಾ.ಪಂ)	

4(ಬಿ)(XIII): ಇಲಾಖೆಯಿಂದ ಅಧೋರೈಜೇಷನ್ ಮಂಜೂರಾದ ಅಥವಾ ಪರವಾನಗಿ ನೀಡಲಾದ ಮತ್ತು ಕಡಿಮೆ ದರದಲ್ಲಿ ಸವಲತ್ತುಗಳನ್ನು ಪಡೆದಿರುವ ರೆಪಿಸಿಟಿಟಿವ್‌ಗಳ ವಿವರಗಳು.

ಯಾವುದೂ ಇರುವುದಿಲ್ಲ.

4(ಬಿ)(XIV): ಕುಗ್ಗಿಸಲಾದ ಎಲೆಕ್ಟ್ರಾನಿಕ್ ಮಾದರಿಯಲ್ಲಿ ಲಭ್ಯವಿರುವ ಮಾಹಿತಿಯ ವಿವರ, ದೊರಕುವಿಕೆ ಅಥವಾ ಮಾಹಿತಿ ಇಟ್ಟುಕೊಂಡಿರುವಿಕೆ.

ಯಾವುದೇ ರೀತಿಯ ಎಲೆಕ್ಟ್ರಾನಿಕ್ ಮಾಹಿತಿಗಳು ಲಭ್ಯವಿರುವುದಿಲ್ಲ.

4(ಬಿ)(XV): ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಅವಕಾಶಗಳ ವಿವರಗಳು ಗ್ರಂಥಾಲಯ ಅಥವಾ ಓದುವ ಕೊಠಡಿಗಳನ್ನು ಒಳಗೊಂಡು, ಸಾರ್ವಜನಿಕ ಉಪಯೋಗಕ್ಕಾಗಿ ತೆರೆದಿರುವ

ಸಾರ್ವಜನಿಕ ಉಪಯೋಗಕ್ಕಾಗಿ ಇಲಾಖೆಯ ಚಟುವಟಿಕೆಗೆ ಸಂಬಂಧಿಸಿದಂತೆ ತೋಟಗಾರಿಕೆ ಬೆಳೆಗಳ ಮಾಹಿತಿ ಬಗ್ಗೆ ಕರಪತ್ರಗಳನ್ನು ನಿಡಲಾಗುತ್ತಿದೆ.

4(ಬಿ)(XVI) : ಸಾರ್ವಜನಿಕ ಮಾಹಿತಿ ಅಧಿಕಾರಿಯ ಹೆಸರು ಪದನಾಮ ಮತ್ತು ಇತರೆ ವಿವರಗಳು:

ಶ್ರೀ ಮಲ್ಲಿಕಾರ್ಜುನ ಎಲ್ ಜನಮಟ್ಟಿ
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು
ಜಿಲ್ಲಾ ಪಂಚಾಯತ್, ರಾಯಬಾಗ.
ದೂರವಾಣಿ ಸಂಖ್ಯೆ: 8332-229382

4(ಬಿ)(XVII) : ನಿಗದಿಪಡಿಸಲಾದ ಇತರೆ ವಿಷಯಗಳು:

ಯಾವುದೂ ಇಲ್ಲ.